

ಕರ್ನಾಟಕ ಸರ್ಕಾರ

ಅರ್ಜಿ ಸಂಖ್ಯೆ : ECC-03082025-4252968
ಪ್ರಮಾಣಪತ್ರದ ಸಂಖ್ಯೆ : BTM-EC-A-180101-2025-26

ನಮೂನೆ 15 (148ನೇ ನಿಯಮ)

ಕೆಳಗೆ ತಿಳಿಸಿದ ಆಸ್ತಿಯ ಸಂಬಂಧದಲ್ಲಿ ಋಣಭಾರಗಳು ಏನಾದರೂ ಇದ್ದರೆ ಮತ್ತು ನೋಂದಣಿಯಾದ ಕ್ರಮಗಳ ವಿವರಣೆಗಳ ಬಗ್ಗೆ ಪ್ರಮಾಣಪತ್ರಕ್ಕಾಗಿ ಅರ್ಜಿಯನ್ನು ಸಲ್ಲಿಸಲಾಗಿದೆ (ಅರ್ಜಿಯಲ್ಲಿ ಹೇಳಿದಂತೆ ತಿಳಿಸಬೇಕು ಮತ್ತು ವಿವರಿಸಬೇಕು)

ಸ್ಥತ್ತಿನ ವಿವರಗಳು:

Village : Thavarekere

Hobli : Other

Boundry Details- North: Site No.20 East: PILLAPPAS PROPERTY West : Road South : Site No.18 North to South : 30 East to West : 39.5,

Property No: 5, Property No: 19-5, BBMP PID: 64-96-5, eAASTHI PID: 9590977143, Muncipal List No: 5,

Area Hectare: -, Acre: -, Gunta: -, Cent: -

ಮೇಲೆ ತಿಳಿಸಿದ ಆಸ್ತಿಯ ವಿವರಗಳನ್ನು 01 - 04 - 2021 ರಿಂದ 03 - 08 - 2025 ರವರೆಗೆ ಪುಸ್ತಕ 1 ರಲ್ಲಿ ಸೂಚಿಯಲ್ಲಿರುವುದನ್ನು ಶೋಧನೆ ನಡೆಸಲಾಯಿತು ಮತ್ತು ಈ ಶೋಧನೆಯಿಂದ ಕೆಳಗೆ ತೋರಿಸಿದ ಕ್ರಮಗಳು ಹಾಗೂ ಋಣಭಾರಗಳು ಕಂಡುಬಂದುವೆಂಬುದನ್ನು ಪ್ರಮಾಣೀಕರಿಸುತ್ತೇನೆ.

ಕ್ರಮಾಂಕ	(ಎ) ಆಸ್ತಿ ವಿವರ	ನಿರ್ವಹಣಾ ಜಾರಿಯ ದಿನಾಂಕ	(ಬಿ) ದಸ್ತಾವೇಜಿನ ಸ್ವರೂಪ ಮತ್ತು ಮೌಲ್ಯ (₹)	ಕಕ್ಷಿಗಾರರ ಹೆಸರು		ಸಂಪುಟ	ಪುಟ	ದಸ್ತಾವೇಜಿನ ಉಲ್ಲೇಖ
				ಬರೆದು ಕೊಟ್ಟವರು	ಬರೆಯಿಸಿಕೊಂಡವರು			
1	2	3	4	5	6	7	8	9
1	[LAND MARK] Department / Property Type: BBMP , Index-II Village: Thavarekere , Ward Name: BBMP Ward No. 171, Hobli Name:	06-06-2022	Article Name: Release deed ;; Market Value:0;	Mr RADHA KRISHNA K S/o. Late K. Upendra Naik .,	Smt SUNITHA NAYAK K W/o. Late K.	20	BTMD986	BTM-1-01491-2022-23



ಕ್ರಮಾಂಕ	(ಎ) ಆಸ್ತಿ ವಿವರ	ನಿರ್ವಹಣಾ ಜಾರಿಯ ದಿನಾಂಕ	(ಬಿ) ದಸ್ತಾವೇಜಿನ ಸ್ವರೂಪ ಮತ್ತು ಮೌಲ್ಯ (₹)	ಕಕ್ಷಿಗಾರರ ಹೆಸರು		ಸಂಪುಟ	ಪುಟ	ದಸ್ತಾವೇಜಿನ ಉಲ್ಲೇಖ
				ಬರೆದು ಕೊಟ್ಟವರು	ಬರೆಯಿಸಿಕೊಂಡವರು			
1	2	3	4	5	6	7	8	9
	Other, Measurement: 1185 Sq.Feet, East To West: 38+41/2 Feet, North To South: 30 Feet [EAST] PILLAPPA REDDY'S PROPERTY [WEST] Road [SOUTH] Site No. 18 [NORTH] Site No. 20Note: [Schedule A:] property bearing No.19, New Municipal No.5, in Old No.73/1A, situated at Thaverekere Village, 35/58th Corporation Division of Bangalore, now known as 3RD MAIN ROAD, BISMILLAH NAGAR, BANGALORE, comes under the Bruhat Bangalore Mahanagara Palike Ward No.64, with its unique Property "ID" PID No.64-96-5, New BBMP Ward No. 171, Bangalore. MEASURING:- East to West : On the Northern Side 38' Feet, On the Southern Side 41' Feet. North to South : 30' Feet. In all measuring 1185 Square Feet. Together with building thereon.		Consideration Amount:0	C/o .Mrs SANDHYA PRABHU D/o. Late K. Upendra Naik & W/o. Mr. Shivaraya Prabhu ., C/o .	Upendra Naik ., C/o .			
2	Property Number : 19-5 Residential property No.5, E-Aasthi Property No.19-5, E-PID No.9590977143, Old PID No.64-96-5, (formerly property No.19, Old No.73/1A, situated at Thavarekere Village, 35/58th Corporation Division, Bangalore), situated at 3rd Main Road, Bismilla Nagar,	21-07-2025	Article Name: Sale; Sub-Article Name: (20-1)Sale/Conveyance of Immovable Property Converted Land/Site/ Bulding/Apartment; Market Value:8199000	Mrs.SUNITHA NAYAK K, Mr.RADHA KRISHNA. K, Mrs.SANDHYA PRABHU	Mr.BISMILLAH EDUCATIONAL TRUST PAN: AAATB1363R. Rep by Working Chairman Mr. ABDUL MUHEEB, Mr.BISMILLAH	10		SHR-1-02254-2025-26



ಕ್ರಮಾಂಕ	(ಎ) ಆಸ್ತಿ ವಿವರ	ನಿರ್ವಹಣಾ ಜಾರಿಯ ದಿನಾಂಕ	(ಬಿ) ದಸ್ತಾವೇಜಿನ ಸ್ವರೂಪ ಮತ್ತು ಮೌಲ್ಯ (₹)	ಕಕ್ಷಿಗಾರರ ಹೆಸರು		ಸಂಪುಟ	ಪುಟ	ದಸ್ತಾವೇಜಿನ ಉಲ್ಲೇಖ
				ಬರೆದು ಕೊಟ್ಟವರು	ಬರೆಯಿಸಿಕೊಂಡವರು			
1	2	3	4	5	6	7	8	9
	BBMP Ward No.64, New Ward No.171, Bengaluru, measuring East to West on Northern side 38 Feet, on Southern side 41 Feet i.e.12.04 Square Meters or East to West (38+41)/2 = 39.5 Feet and North to South 9.14 Square Meters or 30 Feet, in total Site Area measuring 110.09 Square Meters or 1185 Square Feet, along with a total Built-Up Area of 278.70912 Square Meters or 3000 Square Feet i.e., 92.8996 Sq. Meters or 1000 Sq. Feet each in Ground Floor, First Floor, and Second Floor. The house is constructed with brick walls, RCC Roof, Red-Oxide Flooring and Jungle Wood Doors and Windows		; Consideration Amount:16500000		EDUCATIONAL TRUST PAN: AAATB1363R. Rep by Secretary Mr. SIDDIQ PASHA			



ಸದರಿ ಆಸ್ತಿಗೆ ಸಂಬಂಧಿಸಿದಂತೆ ಪೂರ್ವೋಕ್ತ ಕ್ರಮಗಳು ಮತ್ತು ಖುಣಭಾರಗಳ ಹೊರತು ಯಾವುದೇ ಕ್ರಮಗಳು, ಖುಣಭಾರಗಳು ಉಂಟಾಗಿಲ್ಲವೆಂದು ಸಹ ಪ್ರಮಾಣೀಕರಿಸುತ್ತೇನೆ.

ಶೋಧನೆ ನಡೆಸಿದವರು ಮತ್ತು ಪ್ರಮಾಣ ಪತ್ರ ಸಿದ್ಧಪಡಿಸಿದವರು (Preparer)	ಶೋಧನೆ ಪರೀಕ್ಷಿಸಿದವರು ಮತ್ತು ಪ್ರಮಾಣ ಪತ್ರ ಪರಿವೀಕ್ಷಿಸಿದವರು (Verifier)
ಉಪ ನೋಂದಣಾಧಿಕಾರಿ (SRO)	

ಸೂಚನೆಗಳು-

- (1) ಖುಣಭಾರ ಪ್ರಮಾಣಪತ್ರದಲ್ಲಿ ಕಂಡು ಬರುವ ಕ್ರಮಗಳು ಮತ್ತು ಖುಣಭಾರಗಳ ಆಸ್ತಿಗಳ ವಿವರಣೆಯ ಮೇಲೆ ಅರ್ಜಿದಾರನು ಕೊಟ್ಟ ಪ್ರಕಾರವೇ ಇದೆ, ಒಂದು ವೇಳೆ ನೋಂದಣಿಯಾದ ಪತ್ರಗಳಲ್ಲಿ ಅರ್ಜಿದಾರನು ಕೊಟ್ಟಿರುವ ಆಸ್ತಿಯ ವಿವರಣೆ ವ್ಯತ್ಯಾಸವಾಗಿದ್ದಲ್ಲಿ ಅಂತಹ ವಿವರಣೆಯು ಈ ಖುಣಭಾರ ಪತ್ರಿಕೆಯಲ್ಲಿ ಸೇರಿಸಲು ಸಾಧ್ಯವಿಲ್ಲ.
- (2) ನೋಂದಣಿ ಅಧಿನಿಯಮ 57 ಪ್ರಕರಣ ಮತ್ತು ನಿಯಮ 138(1)ರ ಪ್ರಕಾರ ಅರ್ಜಿದಾರನು ಇಚ್ಛೆಪಟ್ಟಲ್ಲಿ ನಿಗದಿಪಡಿಸಿದ ಫೀಜನ್ನು ಕೊಟ್ಟಲ್ಲಿ, ತಾನೇ ಸ್ವತಃ ನೋಂದಣಿ ಪುಸ್ತಕ ಮತ್ತು ಸೂಚಿಕೆಯನ್ನು ಖುಣಭಾರ ಪತ್ರಿಕೆ ಮತ್ತು ಯಥಾ ನಕಲನ್ನು ತಯಾರು ಮಾಡಲು ಅವರ ವಶಕ್ಕೆ ಕೊಡಲಾಗುವುದು,
(ಎ) ಆದರೆ ಈ ಪ್ರಸ್ತುತ ಅರ್ಜಿಯ ಪ್ರಕಾರ ಅರ್ಜಿದಾರನು ಸ್ವತಃ ಪರೀಕ್ಷಿಸಲು ಇಚ್ಛೆ ಪಡೆದಿದ್ದ ಕಾರಣ ಅಫೀಸಿನ ಸಿಬ್ಬಂದಿಯ ಶೋಧನೆಯನ್ನು ಅದಷ್ಟು ಜಾಗರೂಕತೆಯಿಂದ ಮಾಡಲಾಗಿದೆ ಆದ್ದರಿಂದ ಈ ತತ್ಸಂಬಂಧವಾಗಿ ಯಾವುದೇ ತಪ್ಪುಗಳು ಶೋಧನೆಯಲ್ಲಿ ಕಂಡು ಬಂದಲ್ಲಿ ಇಲಾಖೆಯು ಯಾವುದೇ ರೀತಿ ಜವಾಬ್ದಾರಿಯಾಗಿರುವುದಿಲ್ಲ.
(ಬಿ) ಮತ್ತು ಈ ಪ್ರಸ್ತುತ ಅರ್ಜಿಯ ಪ್ರಕಾರ ಅರ್ಜಿದಾರನೇ ಸ್ವತಃ ತಾವು ಖುಣಭಾರಕ್ಕಾಗಿ ಶೋಧನೆಯನ್ನು ಮಾಡಿರುವುದರಿಂದ ಈ ಖುಣಭಾರ ಪತ್ರಿಕೆಯಲ್ಲಿ ಸದರಿ ಆಸ್ತಿಯ ವಿಚಾರದಲ್ಲಿ ಯಾವುದೇ ಲೋಪದೋಷಗಳು ಕಂಡುಬಂದಲ್ಲಿಯೂ ಸಹ ಇಲಾಖೆಯು ಯಾವರೀತಿಯಲ್ಲಿಯೂ ಜವಾಬ್ದಾರಾಗುವುದಿಲ್ಲ.

